ಕನ್ನಡಪ್ರಭ
ಗುರುವಾರ 7.05.2026

25ನೇ ವರ್ಷದ ಸಂಭ್ರಮ
ಕರಾವಳಿ ಪ್ರಭಾವಳಿ

ಗರಿಷ್ಠ 32°c | ಕನಿಷ್ಠ 21°c

ಸುಂಟಿಕೊಪ್ಪ: ಗಜೆಟೆಡ್ ಅಧಿಕಾರಿ ಇಲ್ಲದೆ ಸಾರ್ವಜನಿಕರ ಪರದಾಟ

ಉನ್ನತ ಅಧಿಕಾರಿಗಳ ಸಹಿಗಾಗಿ ಅಲೆದಾಟ | 'ಸಿಗ್ನೆಚರ್ ಹಾಕಲ್ಲ' ಫಲಕ ಅಳವಡಿಕೆ

• **ಕನ್ನಡಪ್ರಭವಾರ್ತೆ** ಸುಂಟಿಕೊಪ್ಪ
ಸುಂಟಿಕೊಪ್ಪ ಪಟ್ಟಣ ಹೋಬಳಿಯಾಗಿದ್ದರೂ ಪತ್ರಾಂಕಿತ ಅಧಿಕಾರಿ (ಗಜೆಟೆಡ್) ಅಧಿಕಾರಿ ಇಲ್ಲದ ಕಾರಣ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕುಶಾಲನಗರ ಮತ್ತು ಮಡಿಕೇರಿ ತೆರಳಬೇಕಾದ ಅನಿವಾರ್ಯತೆ ತಲೆದೋರಿದೆ.

ಸುಂಟಿಕೊಪ್ಪದಲ್ಲಿ ಚೆಸ್ಕಾಂ ಕಚೇರಿ, ಪದವಿಪೂರ್ವ ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶುಚಿಕಿತ್ಸಾಲಯ, ಕಂದಾಯ ಕಚೇರಿ, ಪ್ರಾಥಮಿಕ, ಪ್ರೌಢಶಾಲೆಗಳು ರಾಷ್ಟ್ರೀಕೃತ ಬ್ಯಾಂಕ್‌ಗಳು, ಕೃಷಿ ಇಲಾಖೆ, ಸೇರಿದಂತೆ ಹಲವು ಇಲಾಖೆಗಳು ಕಾರ್ಯನಿರ್ವಹಿಸುತ್ತಿದೆ.


ಆದರೆ ಉದ್ಯೋಗ, ಶಿಕ್ಷಣಕ್ಕೆ ಸಂಬಂಧಿಸಿದ ಕೆಲ ದಾಖಲಾತಿಗಳಿಗೆ ವೈದ್ಯಾಧಿಕಾರಿ ಹಾಗೂ ಪ್ರೌಢಶಾಲಾ ಉಪಪ್ರಾಂಶುಪಾಲರು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಮಾತ್ರ ಸಹಿ ಮಾಡುವ ಅಧಿಕಾರ ಇರುತ್ತದೆ. ಆದರೆ ಇಲ್ಲಿ ನೇಮಕಗೊಂಡಿರುವ ವೈದ್ಯಾಧಿಕಾರಿಗಳು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದರಿಂದ ಅವರಿಗೆ ಸಹಿ ಮಾಡಲು ಸಾಧ್ಯವಿಲ್ಲ.

ಇದರಿಂದ ಜನರು ಉನ್ನತ ಅಧಿಕಾರಿಗಳ ಸಹಿಗಾಗಿ ಮಡಿಕೇರಿ ಅಥವಾ ಕುಶಾಲನಗರಕ್ಕೆ ನೂರಾರು ರು. ವ್ಯಯಿಬೇಕಾಗಿದೆ.

'ಸಹಿ ಮಾಡಲು ಸಾಧ್ಯವಿಲ್ಲ' ಎಂದು ಅಧಿಕಾರಿಯೊಬ್ಬರು ತಮ್ಮ ಕಚೇರಿಯ ಮುಂದೆಯೇ ಫಲಕ ವನ್ನು ಅಂಟಿಸಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯಾಗಿದ್ದು ಅಂದಾಜು ಸುಮಾರು 12,000 ಕ್ಕೂ ಮಿಕ್ಕಿ ಜನ ಸಂಖ್ಯೆ ಹೊಂದಿದೆ.

ಈ ಗ್ರಾಮ ಸೇರಿದಂತೆ ಸುತ್ತ ಮುತ್ತಲಿನ ಕುಗ್ರಾಮಗಳ ಜನತೆ ಹಾಗೂ ಮಕ್ಕಳು ಉನ್ನತ ಶಿಕ್ಷಣ, ಉದ್ಯೋಗಗಳಿಗೆ ತೆರಳುವ ವೇಳೆ ಕೆಲವು ದಾಖಲಾತಿಗಳಿಗೆ ಉನ್ನತ ಅಧಿಕಾರಿಗಳಿಂದ ದೃಢೀಕರಿಸಿದ ಪತ್ರವನ್ನು ನೀಡುವ ಅನಿವಾರ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಉನ್ನತ ಅಧಿಕಾರಿಗಳ ಸಹಿಗಾಗಿ ದೂರದ ಊರುಗಳಿಗೆ ತೆರಬೇಕಾದ ಸ್ಥಿತಿಯಿದೆ.




ಸುಂಟಿಕೊಪ್ಪ ಹೋಬಳಿ ಕೇಂದ್ರವಾಗಿರುವ ಹಿನ್ನಲೆಯಲ್ಲಿ ಯಾವುದೇ ಸರ್ಕಾರಿ ಕಚೇರಿ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಉನ್ನತ ಶಿಕ್ಷಣಗಳಿಗೆ ತೆರಳುವ ಮಕ್ಕಳಿಗೆ ಉನ್ನತ ಅಧಿಕಾರಗಳ ಮೊಹರು ಸಹಿ ಬೇಕಾಗುತ್ತದೆ. ಇಲ್ಲಿ ಉನ್ನತ ಮಟ್ಟದ ಹುದ್ದೆಯಲ್ಲಿರುವ ಅಧಿಕಾರಿಗಳು ಬೆರಳೆಣಿಕೆಯ ಸಂಖ್ಯೆಯಲ್ಲಿ ಇದ್ದಾರೆ. ಕೆಲವು ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಅವರಿಗೆ ರುಜು ಮಾಡುವ ಅಧಿಕಾರವು ಇರುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಿಸಿದ ಇಲಾಖೆ ಪೂರ್ಣ ಪ್ರಮಾಣದ ಉನ್ನತ ಅಧಿಕಾರಿಗಳನ್ನು ನೇಮಕಗೊಳಿಸಬೇಕು.

■ ಬಿ.ಕೆ.ಪ್ರಶಾಂತ್, (ಕೋಕಾ) ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ

ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಅಬ್ದುಲ್ ರಶೀದ್

29, 30ರಂದು ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ

• **ಕನ್ನಡಪ್ರಭ ವಾರ್ತೆ** ಮಡಿಕೇರಿ
ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ, ಕತೆಗಾರ ಅಬ್ದುಲ್ ರಶೀದ್ ಆಯ್ಕೆಯಾಗಿದ್ದಾರೆ.



ಅಬ್ದುಲ್ ರಶೀದ್

ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಒಮ್ಮತದಿಂದ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕುಶಾಲನಗರ ತಾಲೂ ಕಿನ ಸುಂಟಿಕೊಪ್ಪದಲ್ಲಿ ಮೇ 29 ಹಾಗೂ 30ರಂದು ನಡೆಯಲಿದೆ.

ಮಡಿಕೇರಿ ಶಾಸಕ ಡಾ. ಮಂತರ್‌ಗೌಡರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ 11ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚಿಸಿ ಸಮ್ಮೇಳನದ ತಯಾರಿಗೆ ಚಾಲನೆ ನೀಡಲಾಗಿದೆ.

ಅಬ್ದುಲ್ ರಶೀದ್ ಒಬ್ಬ ಕನ್ನಡದ ಬರಹಗಾರ, ಕವಿ, ಸಂಪಾದಕ ಮತ್ತು ಅನುವಾದಕ. 2004ರಲ್ಲಿ ಅವರು ಜೀವಮಾನ ಸಾಧನೆಗಾಗಿ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರು. ಅವರು ಉತ್ತಮ ಅನುವಾದಕ, ಬ್ಲಾಗರ್, ಅಂಕಣಕಾರ ಮತ್ತು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕರು.

ಅವರು 1965ರ ಫೆ. 28ರಂದು ಕರ್ನಾಟಕದ ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ಜನಿಸಿದರು ಮತ್ತು ತಮ್ಮ ಬಾಲ್ಯವನ್ನು ಕೊಡಗು ಜಿಲ್ಲೆಯಲ್ಲೇ ಕಳೆದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಮೈಸೂರು ವಿವಿಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

ಹಲವಾರು ವರ್ಷ ಆಕಾಶವಾಣಿಯಲ್ಲಿ ಕಾರ್ಯಕ್ರಮ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ದೇಶಕರಾಗಿದ್ದರು. 2025ರ ಫೆ. 28ರಂದು ಮೈಸೂರು ಆಕಾಶವಾಣಿಯಿಂದ ಸೇವಾ ನಿವೃತ್ತಿಯಾಗಿದ್ದಾರೆ. ಅವರು ಕನ್ನಡದ ಜನಪ್ರಿಯ ಆನ್‌ಲೈನ್ ನಿಯತಕಾಲಿಕೆಗಳಾದ ಓದುವ ''ಕೆಂಡ ಸಂಪಿಗೆ'' ಮತ್ತು ''ಮೈಸೂರುಪೋಸ್ಟ್''ನ ಸಂಪಾದಕರಾಗಿದ್ದಾರೆ. ವಿದ್ಯಾ ಭೂಷಣರಂತಹ ಕನ್ನಡದ ಖ್ಯಾತ ಕಲಾವಿದರ ಜೀವನ ಗಾಥೆಯನ್ನು ತಮ್ಮ ಬ್ಲಾಗ್‌ಗಳಲ್ಲಿ ಬರೆದಿದ್ದಾರೆ.

ಸುದ್ದಿ ಸಿಂಚನ

ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಗೆ ಆಹ್ವಾನ

ಮಡಿಕೇರಿ : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ತತ್ವಪದ ವಿಮರ್ಶಾ ಲೇಖನ ಸ್ಪರ್ಧೆಯನ್ನು ಏರ್ಪಡಿಸಲು ಉದ್ದೇಶಿಸಿದೆ. 18 ರಿಂದ 40 ವರ್ಷ ವಯೋ ಮಿತಿಯವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಅಧಯನ ಕೇಂದ್ರವು ನೀಡಿರುವ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಆಯ್ಕೆ ಮಾಡಿ ವಿಮರ್ಶಾ ಲೇಖನವನ್ನು ರಚಿಸಿ ಸ್ಪರ್ಧೆಗೆ ಆಹ್ವಾನ ನೀಡಿದ ದಿನಾಂಕದಿಂದ ಒಂದು ತಿಂಗಳ ಒಳಗೆ ಅಂದರೆ ಜೂ. 5 ರೊಳಗೆ ಭಾಗವಹಿಸುವ ಸ್ಪರ್ಧಿಯು ಅರ್ಜಿ ಮತ್ತು ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾ ಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಅರ್ಜಿಯನ್ನು ಮತ್ತು ಲೇಖನವನ್ನು ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ವೆಬ್‌ಸೈಟ್ https://kanakadasaresearchcenter.karnataka.gov.in/ ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಅರ್ಜಿಯನ್ನು ವೆಬ್ ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9743545865 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಮಡಿಕೇರಿ: ಪತ್ರಕರ್ತರ ಸಂಘ ಆರೋಗ್ಯ ತಪಾಸಣಾ ಶಿಬಿರ

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿಯ ಇಕ್ವಾ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಇಕ್ವಾ ಆಸ್ಪತ್ರೆಯಲ್ಲಿ ನೇತ್ರ ತಜ್ಞ ಡಾ. ಅಜ್ಜಿನಿಕಂಡ ಚಿಣ್ಣಪ್ಪ ನೇತೃತ್ವದ ವೈದ್ಯಕೀಯ ತಂಡದವರು ಪತ್ರಕರ್ತರ ಕಣ್ಣಿನ ತಪಾಸಣೆ ನಡೆಸಿದರು. 25ಕ್ಕೂ ಹೆಚ್ಚು ಪತ್ರಕರ್ತರು ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭ ಮಾತನಾಡಿದ ಡಾ. ಚಿಣ್ಣಪ್ಪ, ಪ್ರತಿಯೊಬ್ಬರು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮೊಬೈಲ್ ಹಾಗೂ ಗಣಕಯಂತ್ರ ಬಳಕೆಯಿಂದ ದೃಷ್ಟಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಎಚ್ಚರಿಕೆ ಅತ್ಯವಶ್ಯಕ ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಉಪಾಧ್ಯಕ್ಷ ನವೀನ್ ಸುವರ್ಣ, ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಿಡಿಒ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ

ನ್ಯಾಯ ಒದಗಿಸಿಕೊಡಲು ಸಚಿವ ಭೋಸರಾಜು, ಕೊಡಗು ಜಿಪಂ ಸಿಇಒಗೆ ಮನವಿ

• **ಕನ್ನಡಪ್ರಭ ವಾರ್ತೆ** ನಾಪೋಕ್ಲು
ಗದಗ್ ಜಿಲ್ಲೆಯ ಸಹೋದ್ಯೋಗಿ ಪಿಡಿಒ ಮುಕ್ತಮ್ ಹುಸೇನ್ ಕರಡಿಗುಡ್ಡ ಅವರ ಅಕಾಲಿಕ ಅಗಲಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು ಪಿಡಿಒಗಳ ಸೇವಾ ರಕ್ಷಣೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಮುಖರು ಜಿಲ್ಲಾ ಉಸ್ತುವಾರಿ ಸಚಿವರು ಎನ್.ಎಸ್. ಬೋಸರಾಜು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅವರಿಗೆ ಮಡಿಕೇರಿಯಲ್ಲಿ ಮನವಿ ಸಲ್ಲಿಸಿದರು.

ಗದಗ್ ಜಿಲ್ಲೆಯ ಸಹೋದ್ಯೋಗಿ ಪಿಡಿಒ ಅವರ ಅಕಾಲಿಕ ಅಗಲಿಕೆ ನಮಗೆಲ್ಲರಿಗೂ ತೀವ್ರ ಆಘಾತವನ್ನು ಉಂಟುಮಾಡಿದೆ.

ಇದು ಕೇವಲ ಒಂದು ವೈಯಕ್ತಿಕ ದುರಂ ತವಲ್ಲ, ಇದು ನಮ್ಮ ಇಡೀ ಪಿಡಿಒ ಸಮು ದಾಯದ ಮೇಲೆ ವ್ಯವಸ್ಥೆ ಹೇರುತ್ತಿರುವ ಮಾನಸಿಕ ಒತ್ತಡ, ಆಡಳಿತಾತ್ಮಕ ವಿಳಂಬ ನೀತಿ ಹಾಗೂ ದೌರ್ಜನ್ಯದ ಸ್ಪಷ್ಟ ನಿದರ್ಶನವಾಗಿದೆ. ನಮ್ಮ ಸಹೋದರನ ಸಾವಿನ ನೋವನ್ನು ನಾವು ಕೇವಲ ಕಂಬನಿಯಲ್ಲಿ ಕರಗಿಸಬಾರದು, ಬದಲಾಗಿ ನಮ್ಮ ಹಕ್ಕುಗಳಿಗಾಗಿ, ನಮ್ಮ ಆತ್ಮಗೌರವಕ್ಕಾಗಿ ಮತ್ತು ನಮ್ಮೆಲ್ಲರ ಭವಿಷ್ಯದ ರಕ್ಷಣೆಗಾಗಿ ಇದನ್ನೊಂದು ಪ್ರಬಲ ಅಸ್ತ್ರವಾಗಿ ಪರಿವರ್ತಿಸಬೇಕಿದೆ. ಹಾಗೂ ಇದರ ತನಿಖೆಗಾಗಿ ಸೋಮವಾರದಂದು ಜಿಪಂ ಸಭಾಂಗಣದಲ್ಲಿ ಎನ್ ಎಸ್ ಬೋಸರಾಜು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು.



ಕೊಡಗು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿ.ಪಂ. ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಮೌಳಿ ಹಾಗೂ ಖಜಾಂಚಿ ತಿಮಯ್ಯ, ರಾಜ್ಯ ಪರಿಷತ್ ಸದಸ್ಯರಾದ ನಂಜುಂಡಸ್ವಾಮಿ, ಗೌರವಾಧ್ಯಕ್ಷರಾದ ಎಚ್ ಡಿ ಹರೀಶ್ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ರವೀಶ್ ಹಾಗೂ ಪದಾಧಿಕಾರಿಗಳಾದ ಆಶಾ ಕುಮಾರಿ, ಪೂರ್ಣ ಕುಮಾರ್, ನಂದೀಶ್ ಕುಮಾರ್, ಆಯಿಷ, ಲೋಕೇಶ್ ವಿಜಿ .ಶೋಭಾ ರಾಣಿ ಹಾಗೂ ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ಗಾಳಿ ಮಳೆ: ಮನೆಗೆ ಮರ ಬಿದ್ದು ಹಾನಿ



ನಾಪೋಕ್ಲು: ಇಲ್ಲಿಗೆ ಸಮೀಪದ ಭಾವಲಿ ಗ್ರಾಮದಲ್ಲಿ ಮಳೆ ಗಾಳಿಗೆ ಮನೆಯ ಮೇಲೆ ಮರ ಬಿದ್ದು ನಷ್ಟ ಸಂಭವಿಸಿದೆ. ಪಾರಾಣೆ ಗ್ರಾಮ ಪಂಚಾಯಿತಿಯ ಬಾವಲಿ ಗ್ರಾಮದ ನಿವಾಸಿ ಗೀತಾ ಅವರ ಮನೆಯ ಮೇಲೆ ಮಂಗಳವಾರ ಸಂಜೆ ಭಾರೀ ಗಾತ್ರದ ಸಿಲ್ವರ್‌ಮರ ಬಿದ್ದು ಛಾವಣಿ ಹಾಗೂ ಮನೆಯೊಳಗಿದ್ದ ವಸ್ತುಗಳು ಹಾನಿಯಾಗಿದೆ.

ಈ ಸಂದರ್ಭ ಗೀತಾ ಮತ್ತು ಅವರ ಮಗಳು ಮನೆಯ ಹೊರಗಡೆ ಇದ್ದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಘಟನಾ ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್‌ಹಾಗೂ ಸಿಬ್ಬಂದಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.

ಸುಂಟಿಕೊಪ್ಪ: ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವ

ಇಂದಿನಿಂದ ನಾನಾ ಧಾರ್ಮಿಕ ಕಾರ್ಯಕ್ರಮ

• **ಕನ್ನಡಪ್ರಭ ವಾರ್ತೆ** ಸುಂಟಿಕೊಪ್ಪ
ಇಲ್ಲಿನ ಸಂತ ಅಂತೋಣಿ ದೇವಾಲಯದ ವಾರ್ಷಿಕ ಮಹೋತ್ಸವ ಮೇ 7ರಿಂದ 10ರವರೆಗೆ ನಡೆಯಲಿದ್ದು, ಧ್ವಜಾರೋಹಣ, ಬಲಿಪೂಜೆ ನೆರವೇರಲಿದೆ ಎಂದು ದೇವಾಲಯದ ಧರ್ಮಗುರು ವಿಜಯ ಕುಮಾರ್‌ತಿಳಿಸಿದ್ದಾರೆ.

ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸುವ ಮೂಲಕ ವಾರ್ಷಿಕೋತ್ಸವದ 4 ದಿನಗಳ ವಿಶೇಷ ಬಲಿ ಪೂಜೆಗೆ ಚಾಲನೆ ನೀಡಲಾಗುವುದು.

7ರಂದು ಸಂಜೆ 5.30ಕ್ಕೆ ಧ್ವಜಾರೋಹಣ ಹಾಗೂ ಆಡಂಬರದ ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ, 8ರಂದು ಸಂಜೆ 5.30ಕ್ಕೆ ಬಲಿಪೂಜೆ, ಆರಾಧನೆಯನ್ನು ಕೆ.ಆರ್. ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರು ಟಿ. ಪೌಲೂಸ್ ಹಾಗೂ ದೇವಾಲಯದ ಧರ್ಮಗುರುಗಳಾದ ವಿಜಯ ಕುಮಾರ್ ನೇರವೇರಿಸುವರು. 9ರಂದು ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರು ಚಾರ್ಲ್ಸ್ ಪೆರಿಯನಾಗಮ್ ನೆರವೇರಿಸುವರು.

ಹಬ್ಬದ ದಿನ ಮೇ 10ರಂದು ಸಂಜೆ 5.30ಕ್ಕೆ ಸಂತ ಅಂತೋಣಿಯವರ ಹಬ್ಬದ ಅಂಗವಾಗಿ ಗಾಯನ ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರ ಧರ್ಮಾಧ್ಯಕ್ಷ ಡಾ. ಎಸ್.ಜೆ. ಫ್ರಾನ್ಸಿಸ್ ಸೆರಾವೋ ನೇರವೇರಿಸುವರು.

ಪಾಲಕ ಸಂತ ಅಂತೋಣಿಯವರ ತೇರಿನ ಮೆರವಣಿಗೆ ನಂತರ ಪರಮ ಪ್ರಸಾದ ಆರಾಧನೆಯನ್ನು ಮೈಸೂರು ಧರ್ಮಕ್ಷೇತ್ರದ ಧರ್ಮಾಧಿಕಾರಿ ಡಾ. ಎಸ್.ಜೆ. ಫ್ರಾನ್ಸಿಸ್ ಸೆರಾವೋ ನೆರವೇರಿಸುವರು.

ಸಕಲ ಗೌರವದೊಂದಿಗೆ ಸಿಆರ್‌ಪಿಎಫ್ ಯೋಧ ನವೀನ್ ಅಂತ್ಯಕ್ರಿಯೆ

ಶಾಸಕ ಮಂತರ್ ಗೌಡ, ತಹಸೀಲ್ದಾರ್ ಸಹಿತ ಗ್ರಾಮಸ್ಥರಿಂದ ಯೋಧನಿಗೆ ಅಂತಿಮ ನಮನ

• **ಕನ್ನಡಪ್ರಭ ವಾರ್ತೆ**
ಸೋಮವಾರಪೇಟೆ
ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸಿ.ಆರ್.ಪಿ.ಎಫ್. ಯೋಧ ಕೆ.ಜೆ. ನವೀನ್ ಅವರ ಅಂತ್ಯಕ್ರಿಯೆ ಬುಧವಾರ ಸ್ವಗ್ರಾಮದಲ್ಲಿ ನೆರವೇರಿತು.

ಮಂಗಳವಾರ ರಾತ್ರಿ 1.30ರ ಸುಮಾರಿಗೆ ಮೃತ ನವೀನ್ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಿತು. 180ನೇ ಬೆಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿರಿಯಾಪಟ್ಟಣದ ಯೋಧ ಬಸವರಾಜ್ ಪಾರ್ಥಿವ ಶರೀರದೊಂದಿಗೆ ಶ್ರೀನಗರದಿಂದ ಆಗಮಿಸಿದ್ದಾರೆ, ಬೆಂಗಳೂರು ಯಲಹಂಕದಲ್ಲಿರುವ ಸಿಆರ್‌ಪಿಎಫ್ ಕಚೇರಿಯಿಂದ 6 ಮಂದಿ ಯೋಧರು ಯಡವಾರೆಗೆ ಆಗಮಿಸಿದರು.

ಬುಧವಾರ ಬೆಳಗ್ಗೆ ಮನೆಯ ಮುಂಭಾಗ ಮೃತ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಕುಟುಂಬಸ್ಥರ ಸಹಿತ ನೂರಾರು ಮಂದಿ ಸಾರ್ವಜನಿಕರು ಆಗಮಿಸಿ ಅಂತಿಮ ದರ್ಶನ ಪಡೆದರು. ನಂತರ ಜಿಲ್ಲಾ ಸಶಸ್ತ್ರ ಪಡೆಯಿಂದ ಗೌರವ ವಂದನೆ ನಡೆಯಿತು.



ಶಾಸಕ ಮಂತರ್ ಗೌಡ, ತಹಸೀಲ್ದಾರ್ ಸೇರಿದಂತೆ ಗ್ರಾಮಸ್ಥರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಒಳಚಿತ್ರದಲ್ಲಿ ಯೋಧ ನವೀನ್.

ಸಿ.ಆರ್.ಪಿ.ಎಫ್.ನ ಅಸಿಸ್ಟೆಂಟ್ ಕಮಾಂಡರ್ ಯೋಗೇಂದ್ರ ಸೈನ್ ಅವರು ಮೃತದೇಹಕ್ಕೆ ನಮನ ಸಲ್ಲಿಸಿದರು. ಸಿಆರ್‌ಪಿಎಫ್ ಯೋಧ ಬಸವರಾಜು ಅವರು ರಾಷ್ಟ್ರಧ್ವಜವನ್ನು ಮೃತ ನವೀನ್ ಅವರ ಪತ್ನಿ ಸುನೀತಾ ಹಾಗೂ ಮಕ್ಕಳಿಗೆ ಹಸ್ತಾಂತರಿಸಿದರು. ಮೂರು ಸುತ್ತು ಕುಶಾಲತೋಪು ಸಿಡಿಸಿದ ನಂತರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಶಾಸಕ ಡಾ. ಮಂತರ್‌ಗೌಡ, ತಾಲೂಕು ಆಡಳಿತದ ಪರವಾಗಿ ತಹಸೀಲ್ದಾರ್ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್, ಸಿ.ಆರ್.ಪಿ.ಎಫ್.ನ ಮಾಜಿ ಯೋಧರ ಒಕ್ಕೂಟದ ಪದಾಧಿಕಾರಿಗಳು ಗೌರವ ನಮನ ಸಲ್ಲಿಸಿದರು.

ಕ್ರೀಡೆ

ಬಲ್ಲಮಾವಟಿ ಗ್ರಾಮದಲ್ಲಿ ಹಾಕಿ ತರಬೇತಿ ಶಿಬಿರ ಸಮಾರೋಪ ಸಮಾರಂಭ

ಹಿರಿಯರ ಆಶೀರ್ವಾದವೇ ಶ್ರೀರಕ್ಷೆ: ಬಾಳೆಯಡ ಸುಬ್ರಮಣಿ

• **ಕನ್ನಡಪ್ರಭವಾರ್ತೆ** ನಾಪೋಕ್ಲು
ಹಿರಿಯರು, ಪೋಷಕರನ್ನು ಕಡೆಗಣಿಸದೇ ಗೌರವದಿಂದ ಕಾಣಬೇಕು. ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದು ಒಲಂಪಿಯನ್ ಬಾಳೆಯಡ ಸುಬ್ರಮಣಿ ಹೇಳಿದರು.

ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಶಿಕ್ಷಣ ಪೂರೈಸಿದ ನಂತರ ಉದ್ಯೋಗಕ್ಕೆ ಸೇರಿ ಹಣ ಬಂದಾಗ ಗುರು ಹಿರಿಯರನ್ನು, ಪೋಷಕರನ್ನು ಕಡೆಗಣಿಸಬಾರದು. ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದರು.

ಹಾಕಿ ವೀಕ್ಷಕ ವಿವರಣೆಗಾರ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಬೇಕು . ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು.



ಒಲಂಪಿಯನ್ ಬಾಳೆಯಡ ಸುಬ್ರಮಣಿ ಮಾತನಾಡುತ್ತಿರುವುದು.

ನಿತ್ಯವೂ ತರಬೇತಿ ಪಡೆದರೆ ಮಾನಸಿಕವಾಗಿ ದೈಹಿಕವಾಗಿ ಬೆಳೆಯಲು ಸಾಧ್ಯ ಎಂದರು.

ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಒಂದು ತಿಂಗಳ ಕಾಲ ಆಯೋಜಿಸಲಾಗಿದ್ದ ಹಾಕಿ ತರಬೇತಿ ಶಿಬಿರದಲ್ಲಿ 80ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ ಪಾಲ್ಗೊಂಡಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಅತಿಥಿಗಳು ಪ್ರಮಾಣ ಪತ್ರ ವಿತರಿಸಿದರು. ಹಾಕಿ ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು.

ತರಬೇತಿದಾರರಾದ ಅಂಜಪರವಂಡ ರೋಶನ್ ಮಾದಪ್ಪ, ಮುಕ್ಕಾಟಿರ ಮುತ್ತಪ್ಪ, ಅಪ್ಪಚೆಟ್ಟೋಳಂಡ ಅಯ್ಯಪ್ಪ, ಅಪ್ಪಚ್ಚಿರ ಪಳಂಗಪ್ಪ, ಕೇಟೋಳಿರ ಡಾಲಿ ಅಚ್ಚಪ್ಪ, ಹಿರಿಯರಾದ ಕೇಟೋಳಿರ ಡಾಲಿ, ಹಾಕಿಕ್ಲಬ್ ಸಂಚಾಲಕ ಮನು ಮುತ್ತಪ್ಪ ಉಪಾಧ್ಯಕ್ಷ ಕೈಬುಲಿರ ಉಮೇಶ್, ಗೌರವ ಕಾರ್ಯದರ್ಶಿ ಚಂಗೆಟ್ಟಿರ ಕುಮಾರ ಸೋಮಣ್ಣ, ಕಜಾಂಚಿ ಮಚ್ಚುರ ಯದುಕುಮಾರ್, ನಿರ್ದೇಶಕರು, ಪ್ರಮುಖರು ಹಾಗೂ ಪೋಷಕರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದು. ಸಮಯ ಸದ್ಬಳಕೆಯನ್ನು ಮಾಡಿಕೊಳ್ಳಬೇಕು. ಶಿಬಿರವಿ ದ್ದಾಗ ಮಾತ್ರ ತರಬೇತಿ ಪಡೆದು ಕೊಂಡು ಮೈದಾನ ಬಳಕೆ ಮಾಡುವುದಲ್ಲ. ಸಮ ಯ ಸಿಕ್ಕಾಗಲೆಲ್ಲಾ ಆಟದ ಮೈದಾನದ ಸದುಪಯೋಗ ಪಡೆದುಕೊಂಡು ಕ್ರೀಡೆಯಲ್ಲಿ ಮುಂದುವರಿಯಬೇಕು.

■ ಬಾಳೆಯಡ ಸುಬ್ರಮಣಿ
ಒಲಂಪಿಯನ್

ನಿವೇಶನ ಕೊಡುವವರೆಗೆ ಮುಷ್ಕರ ನಿಲ್ಲದು: ಕಾರ್ಮಿಕರಿಂದ ಎಚ್ಚರಿಕೆ

ಸೋಮವಾರಪೇಟೆ: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 6ನೇ ದಿನಕ್ಕೆ ಕಾಲಿಟ್ಟಿದೆ.

ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಧರಣಿ ನಿರತರು ಸಂಕಷ್ಟಕ್ಕೆ ಸಿಲುಕಿದರು. ಮಲಗುವ ಜಾಗಕ್ಕೆ ಮಳೆನೀರು ನುಗ್ಗಿದ ಪರಿಣಾಮ ಚಳಿಯಲ್ಲಿ ನಡುಗುವಂತಾಯಿತು. 6ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಆಗಮಿಸಿಲ್ಲ.



ಪೈಸಾರಿ ಜಾಗದಲ್ಲಿ ಮುಷ್ಕರ ನಿರತರ ಕಾರ್ಮಿಕರು.

ಜಿಲ್ಲಾಡಳಿತ ಸತಾಯಿಸಿ, ಬಡ ಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ತಂತ್ರ ಮಾಡುತ್ತಿರುವ ಬಗ್ಗೆ ಸಂಶಯವಿದೆ. ಇದೆಲ್ಲ ವಿಷಯವನ್ನು ತಿಳಿದುಸಿದ್ದತೆ ಮಾಡಿಕೊಂಡೇ ಧರಣಿಗೆ ಇಳಿದಿದ್ದೇವೆ ಎಂದು ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ. ಮೊಣ್ಣಪ್ಪ ಹೇಳಿದರು.

ಸುದ್ದಿ ಸಿಂಚನ

ಚುನಾವಣೆ ಆಯೋಗ ಷಡ್ಯಂತ್ರ: ಖಂಡ್ರೆ

ಕುಶಾಲನಗರ: ಚುನಾವಣಾ ಆಯೋಗ ಯಾರ ನಿರ್ದೇಶನದ ಮೇರೆಗೆ ಕೆಲಸ ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಬಹಿರಂಗವಾಗಿ ಒಂದು ಪಕ್ಷಕ್ಕೆ ಕೆಲಸ ಮಾಡುತ್ತಿದೆ. ಆದರೆ ಸತ್ಯಕ್ಕೆ ಜಯವಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್‌ಖಂಡ್ರೆ ಹೇಳಿದ್ದಾರೆ.

ದುಬಾರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಜೀವರಾಜ್ ಗೆದ್ದಿದ್ದಾರೆಂದು ಚುನಾವಣಾ ಅಧಿಕಾರಿ ಘೋಷಿಸಿದ್ದರೂ ಪ್ರಮಾಣ ವಚನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣಾ ಆಯೋಗ ಯಾರ ನಿರ್ದೇಶನದಂತೆ ಕೆಲಸ ಮಾಡುತ್ತಿದೆ. ಅದು ಮಾಧ್ಯಮಗಳಿಗೂ ಗೊತ್ತಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತದಾರರನ್ನು ಮತದಾನದಿಂದ ವಂಚಿತ ಮಾಡಲಾಯಿತು. ತಮ್ಮ ಸ್ವಾರ್ಥಕ್ಕವಾಗಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿ ಗೆಲ್ಲಲಾಗಿದೆ. ಚುನಾವಣಾ ಆಯೋಗ ಬಹಿರಂಗವಾಗಿ ಒಂದು ಪಕ್ಷಕ್ಕೆ ಸಮರ್ಥನೆ ಮಾಡುತ್ತಿದೆ. ಇದು ದುರ್ದೈವದ ಸಂಗತಿ ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಎಂದರು.

ಈ ಮಾದರಿಯಲ್ಲಿ ಕಾಂಗ್ರೆಸ್ ಯಾವತ್ತು ಮಾಡಲಿಲ್ಲ. ಹೀಗೆ ಮಾಡಿದ್ದರೆ ಎಂದೆಂದಿಗೂ ಕಾಂಗ್ರೆಸ್ ಅಧಿಕಾರದಲ್ಲಿ ಇರುತಿತ್ತು. ಅವರು ಅಧಿಕಾರ ದಾಹಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಂಗಾಳದಲ್ಲಿ ಮತಗಳನ್ನು ತಿದ್ದುಪಡಿ ಮಾಡಲಾಗಿದೆ. ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಮಾರಕ. ಕರ್ನಾಟಕದಲ್ಲೂ ಅಂತಹದ್ದೆ ಆಗಿದೆ. ಅಂದು ಎಣಿಕೆ ಆದಾಗ ಯಾಕೆ ತಡೆಯಲಿಲ್ಲ. ಮತಗಟ್ಟೆಯಲ್ಲಿ ಬಿಜೆಪಿ ಏಜೆಂಟರು ಇದ್ದರು. ಅವತ್ತು ಯಾಕೆ ಅದನ್ನು ತಡೆಯಲಿಲ್ಲ. ಬಿಜೆಪಿ ಏಜೆಂಟರ ಸಹಿ ಇದೆಯಲ್ಲ. ಅವರ ಕಣ್ಣೆದುರಿಗೆ ಎಣಿಕೆ ಆಗಿದೆ. ಆದರೂ ಯಾಕೆ ತಡೆಯಲಿಲ್ಲ. ಇಂದು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಷಡ್ಯಂತ್ರ ಮಾಡಲಾಗಿದೆ ಎಂದರು.

ಜೀವರಾಜ್ ಅವರಿಗೆ ಸ್ಪೀಕರ್‌ಪ್ರಮಾಣವಚನ ಬೋಧಿಸಿದ ವಿಚಾರಕ್ಕೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಕರಣ ರಾಜ್ಯಪಾಲರ ಅಂಗಳಕ್ಕೆ ಹೋಗಬಹುದು. ರಾಷ್ಟ್ರಪತಿಯವರ ಬಳಿ ಹೋಗಬಹುದು. ಸುಪ್ರೀಂ ಕೋರ್ಟ್ ಇದೆ ಕಾನೂನು ಹೋರಾಟ ನಡೆಯುತ್ತದೆ. ಸತ್ಯಕ್ಕೆ ಜಯ ಸಿಗುತ್ತದೆ ಅಂತಿಮವಾಗಿ ಸತ್ಯಮೇವ ಜಯತೆ ಆಗುತ್ತೆ ಎಂದು ಹೇಳಿದರು.

ದುಬಾರೆ ನೂತನ ತೂಗು ಸೇತುವೆಗೆ ಶಂಕುಸ್ಥಾಪನೆ

7.3 ಕೋಟಿ ರು. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ: ಅರಣ್ಯ ಸಚಿವ

• **ಕನ್ನಡಪ್ರಭ ವಾರ್ತೆ** ಕುಶಾಲನಗರ

ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ದುಬಾರೆಯ ಕಾವೇರಿ ಹೊಳೆಯಲ್ಲಿ ನಿರ್ಮಿಸಲಾಗುವ ಸುಮಾರು 7.30 ಕೋಟಿ ರು. ವೆಚ್ಚದ ತೂಗು ಸೇತುವೆ ಹಾಗೂ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣಕ್ಕೆ ಹಣಕಾಸಿನ ಕೊರತೆ ಇಲ್ಲ. ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಆದಷ್ಟು ಶೀಘ್ರ ಹೆಚ್ಚಿನ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು.

ಅರಣ್ಯವಾಸಿಗಳು ಮತ್ತು ಅರಣ್ಯದಂಚಿನ ಜನರು ದೀರ್ಘ ಕಾಲದಿಂದ ಅರಣ್ಯವನ್ನು ಸಂರಕ್ಷಿಸಿದ್ದಾರೆ. ಆದರೆ ಇಂದು ಮಾನವ-ವನ್ಯಜೀವಿ ಸಂಘರ್ಷದಿಂದ ಅಮೂಲ್ಯ ಜೀವಹಾನಿ ಆಗುತ್ತಿದ್ದು, ಅಧಿಕಾರಿ ಮತ್ತು ಸಿಬ್ಬಂದಿ ಜನರ ಜೀವ ಉಳಿಸಲು ಪ್ರಥಮ ಆದ್ಯತೆ ನೀಡಬೇಕು ಎಂದರು.

7.3 ಕೋಟಿ ವೆಚ್ಚದಲ್ಲಿ ತೂಗು ಸೇತುವೆ:

ಪ್ರವಾಸಿಗರ ಅನುಕೂಲಕ್ಕಾಗಿ ಮತ್ತು ದುಬಾರೆ ಹಾಡಿಯಲ್ಲಿರುವ 150 ಮನೆಗಳ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನಗರಕ್ಕೆ ಬರಲು ಅನುಕೂಲವಾಗುವಂತೆ 7 ಕೋಟಿ 30 ಲಕ್ಷ ರು. ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ. ಈ ಮೂಲಕ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.



ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

150 ಕುಟುಂಬಗಳಿಗೆ ಪ್ರಯೋಜನ

ಕುಶಾಲನಗರ ವಲಯದ ನಂಜರಾಯಪಟ್ಟಣ ಗ್ರಾಮದ ದುಬಾರೆಯಲ್ಲಿ ಕಾವೇರಿ ನದಿಗೆ ತೂಗು ಸೇತುವೆ ನಿರ್ಮಿಸುತ್ತಿದ್ದು, ಈ ಯೋಜನೆಯು ದುಬಾರೆ ಹಾಡಿಯಲ್ಲಿ ವಾಸಿಸುತ್ತಿರುವ 150ಕ್ಕೂ ಹೆಚ್ಚು ಕುಟುಂಬಗಳ ಜನರ ಬಹು ವರ್ಷಗಳ ಬೇಡಿಕೆಯಾಗಿದ್ದು, ತುರ್ತು ಸಂದರ್ಭದಲ್ಲಿ ದುಬಾರೆ ಹಾಡಿ ಜನರಿಗೆ ವೈದ್ಯಕೀಯ ಚಿಕಿತ್ಸೆಗೆ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ತೆರಳಲು ಹೊಳೆ ದಾಟುವ ಪರಿಸ್ಥಿತಿ ಇನ್ನು ಅಥವಾ ದುಬಾರೆ ಮಾಲ್ದಾರೆ ಮಾರ್ಗವಾಗಿ ಮೀಸಲು ಅರಣ್ಯದ ಒಳಗಡೆ ಸುಮಾರು 10 ಕಿ.ಮೀ.ಗಳು ತೆರಳಬೇಕಾಗಿರುವುದಿಂದ ಬಹಳ ಅನಾನುಕೂಲವಾಗುತ್ತಿತ್ತು. ಅಲ್ಲದೆ ಮಳೆಗಾಲದ ಸಂದರ್ಭದಲ್ಲಿ ಶಿಬಿರಕ್ಕೆ, ಬರುವ ಪ್ರವಾಸಿಗರಿಗೂ ಸಹ ಅನಾನುಕೂಲವಾಗುತ್ತಿತ್ತು.

ತೂಗು ಸೇತುವೆ ನಿರ್ಮಾಣದಿಂದ ದುಬಾರೆ ಹಾಡಿಯ 150ಕ್ಕೂ ಹೆಚ್ಚು ಕುಟುಂಬದ ಜನರಿಗೂ, ಸಾಕಾನೆ ಶಿಬಿರದ ಸಿಬ್ಬಂದಿಗಳಿಗೂ ಮತ್ತು ಪ್ರವಾಸಿಗರಿಗೂ ಹೆಚ್ಚು ಅನುಕೂಲವಾಗುತ್ತದೆ.

ದುಬಾರೆ ಆನೆ ಶಿಬಿರಕ್ಕೆ 100 ವರ್ಷಗಳ ಇತಿಹಾಸವಿದೆ. ಇಲ್ಲಿ 15 ಕುಮ್ಕಿ ಆನೆಗಳಿದ್ದು, ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿವೆ. ವಿವಿಧ ಕಾರ್ಯಚರಣೆಯಲ್ಲಿ ಭಾಗಿಯಾಗುತ್ತಿವೆ. ಆನೆಗಳಿಗೆ ಪೂಜ್ಯ ಸ್ಥಾನ ಇದೆ. ಹೀಗಾಗಿ ನಾವು ವನ್ಯಜೀವಿಗಳ ಸಂರಕ್ಷಣೆಗೂ ಮುಂದಾಗಬೇಕು ಎಂದರು.

ಸೆಕ್ಷನ್ 4, ಡೀಮ್ಡ್ ಅರಣ್ಯ ಮೊದಲಾದ ವಿಚಾರಗಳ ಬಗ್ಗೆ ಶಾಸಕರು ಪ್ರಸ್ತಾಪಿಸಿದ್ದು, ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಅರಣ್ಯ ಇಲಾಖೆಯ ಜನಸಂಪರ್ಕ ಕಾರ್ಯಕ್ರಮದಡಿ ಫಲಾನುಭವಿಗಳಿಗೆ ಜೇನು ಪೆಟ್ಟಿಗೆ, ಕಾಡಿನಂಚಿನ ಗ್ರಾಮದ ಮಹಿಳೆಯರಿಗೆ ಹೊಲಿಗೆ ಯಂತ್ರ ಇತ್ಯಾದಿ ಸೌಲಭ್ಯಗಳನ್ನು ವಿತರಿಸಲಾಯಿತು.

ನಾನು-ಅಮ್ಮ ಬಂದಿದ್ದೆವು!

ಬಾಲ್ಯದಲ್ಲಿ ದುಬಾರೆ ಸಾಕಾನೆ ಶಿಬಿರಕ್ಕೆ ನಾನು ನನ್ನ ತಾಯಿಯವರ ಜೊತೆಗೆ ಬಂದಿದ್ದೆ. ಆ ಸಂದರ್ಭ ನದಿಯನ್ನು ದಾಟಲು ದೋಣಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಇದೀಗ ನನ್ನ ಅವಧಿಯಲ್ಲೇ ದುಬಾರೆಯಲ್ಲಿ ನೂತನ ತೂಗು ಸೇತುವೆ ಆಗುತ್ತಿರುವುದು ಖುಷಿ ನೀಡುತ್ತಿದೆ. ಈ ಮಳೆಗಾಲದ ಒಳಗಾಗಿ ಮುಂದಿನ ಮಳೆಗಾಲದಲ್ಲಿ ಕೆಲಸ ಬಹುತೇಕ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಶಾಸಕ ಮಂತರ್ ಗೌಡ ಭರವಸೆ ನೀಡಿದರು.

ಅರಣ್ಯ ಸಚಿವರ ಗಮನ ಸೆಳೆದ ಶಾಸಕ ಡಾ. ಮಂತರ್ ಗೌಡ

ಆನೆ-ಮಾನವ ಸಂಘರ್ಷದಿಂದ ಜೀವ ಕಳೆದುಕೊಂಡವರಿಗೆ ನಾವು ಎಂದಿಗೂ ಬೆಲೆ ಕಟ್ಟಲೂ ಸಾಧ್ಯವಿಲ್ಲ. ಸಾವಿನ ಮನೆಯಲ್ಲಿ ಅವರಿಗೆ ಪರಿಹಾರ ಚೆಕ್ ನೀಡುವುದು ನಮಗೆ ನೋವಾಗುತ್ತದೆ. ಆದರೂ ಸರ್ಕಾರದ ಈಗಿರುವ ಪರಿಹಾರ ಮೊತ್ತವನ್ನು 20 ಲಕ್ಷದಿಂದ 50 ಲಕ್ಷ ರು.ಗೆ ಏರಿಸಬೇಕು. ಅರಣ್ಯ ಅಧಿಕಾರಿಗಳು ಬೆಳೆಗಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ವನ್ಯಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ಆದಷ್ಟು ಬೇಗ ಪರಿಹಾರ ನೀಡುವುದರೊಂದಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ಹೀಗೆ ಹಲವು ಬೇಡಿಕೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರು ಅರಣ್ಯ ಸಚಿವರ ಮುಂದಿಟ್ಟರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್‌ಗೌಡ ಅರಣ್ಯ ಇಲಾಖೆಯಲ್ಲಿನ ಹಲವು ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಕೊಡಗಿನಲ್ಲಿ ಆನೆ-ಮಾನವ ಸಂಘರ್ಷ ಹೆಚ್ಚಾಗಿದ್ದು, ತೋಟದ ಆನೆಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಸ್ಥಳೀಯ ಅರಣ್ಯ ವಲಯ ಅಧಿಕಾರಿ ರಕ್ಷಿತ್, ಮತ್ತಿತರರು ಪಾಲ್ಗೊಂಡಿದ್ದರು.

ಕನ್ನಡ ಅಸ್ಮಿತೆ ಉಳಿಸಿದ ಸಾಹಿತ್ಯ ಪರಿಷತ್: ಶಿವಪ್ಪ

ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನದ ಉಪನ್ಯಾಸ



ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯ ಪತ್ರಿಕಾ ಭವನದಲ್ಲಿ ಕಸಾಪ ಸಂಸ್ಥಾಪನಾ ದಿನ ನಡೆಯಿತು.

• **ಕನ್ನಡಪ್ರಭ ವಾರ್ತೆ** ಮಡಿಕೇರಿ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುವ ಮೂಲಕ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಿಕೊಂಡು ಬಂದಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ. ಶಿವಪ್ಪ ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯ ಪತ್ರಿಕಾ ಭವನದಲ್ಲಿ ಏರ್ಪಡಿಸಿದ 112ನೇ ಪರಿಷತ್ ಸಂಸ್ಥಾಪನ ದಿನದ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಎಂದೊಡನೆ ಕನ್ನಡಿಗರಲ್ಲಿ ರೋಮಾಂಚನವಾಗುತ್ತದೆ. ಯಾವ ಉದ್ದೇಶದಿಂದ 112 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಅವರ ಚಿಂತನೆಯಿಂದ ಕನ್ನಡ ಸಾಹಿತ್ಯ ಪರಿಷತ್ ಪ್ರಾರಂಭವಾಯಿತೋ ಆ ಉದ್ದೇಶ ಸಫಲವಾಗಿದೆ. ಕನ್ನಡ ನಾಡು-ನುಡಿ, ಆಚಾರ-ವಿಚಾರ, ಸಾಹಿತ್ಯ-ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದರು.

ಯುವ ಜನರು ಹೆಚ್ಚು ಹೆಚ್ಚು ಸಾಹಿತ್ಯಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳಬೇಕು. ಎಲ್ಲಿ ಹೆಚ್ಚು ಯುವಜನರು ತೊಡಗಿಸಿಕೊಳ್ಳುತ್ತಾರೋ ಆ ವಲಯ ಬೆಳೆಯುತ್ತಾ ಹೋಗುತ್ತದೆ. ಯುವಜನರನ್ನು ಸಾಹಿತ್ಯದೊಳಗೆ ಕರೆದಿರುವ ಕೆಲಸ ಆಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಒಂದು ಸಂಸ್ಥೆ 112 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದಿಗೂ ತನ್ನ ಅಸ್ಮಿತೆ ಉಳಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್‌ಎಂ. ವಿಶ್ವೇಶ್ವರಯ್ಯ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ಅವರು ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹಾಕಿಕೊಟ್ಟ ಅಡಿಪಾಯ ಕನ್ನಡ ನಾಡು ನುಡಿ ರಕ್ಷಣೆಗಾಗಿ ರಾಜ್ಯಾದ್ಯಂತ ತಾಲೂಕು ಜಿಲ್ಲಾ ಹೋಬಳಿ ಅಖಿಲ ಭಾರತ ಮಟ್ಟದ ಸಮ್ಮೇಳನಗಳನ್ನು ನಡೆಸುತ್ತಾ ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿ ಸರಕಾರದೊಂದಿಗೆ ಗುರುತಿಸಿಕೊಂಡು ಕೆಲಸ ಮಾಡುತಿದೆ ಎಂದರು.

ಕನ್ನಡ ನಾಡಿನ ಸೇವೆಗಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಆರು ಜನ ಹಿರಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ವಿರಾಜಪೇಟೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮುಲ್ಲೆಂಗಡ ಮಧೋಶ್ ಪೂವಯ್ಯ, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಸಾಹಿತಿ ಮತ್ತು ಕವಿ ವೈದ್ಯ ಮೇಚಿರ ಸುಭಾಷ್ ನಾಣ್ಯಯ್ಯ ಅವರನ್ನು, ಕೊಡಗು ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯರು, ಸಾಂದೀಪನಿ ವಿದ್ಯಾಸಂಸ್ಥೆಯ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವಿಶೇಷ ಆಹ್ವಾನಿತರು ಆದ ಎಂ.ಟಿ. ದಾಮೋದರ್‌ಅವರನ್ನು ಬಾಳೆಯ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಜಿಲ್ಲೆಯ ಹಿರಿಯ ಪತ್ರಕರ್ತರು, ಸಾಹಿತಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕಿನ ಮಾಜಿ ಅಧ್ಯಕ್ಷರು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಡಾ. ಕೆ. ಜೆ. ಸೋಮಣ್ಣ ಅವರನ್ನು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕನ್ನಡ ಕಟ್ಟುವಲ್ಲಿ ಸೇವೆ ಸಲ್ಲಿಸಿದ ಕೆ.ಜಿ. ದಿವಾಕರ್‌ಅವರನ್ನು, ಕೃಷಿಕರು, ಕಲಾವಿದರು ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕಿನ ನಿರ್ದೇಶಕರಾದ ಎಂ.ಎನ್. ಕಾಳಪ್ಪ ಅವರನ್ನು ಅವರ ಕನ್ನಡ ಸೇವೆಗಾಗಿ ಗುರುತಿಸಿ ಸನ್ಮಾನಿಸಲಾಯಿತು.

ಕನ್ನಡ ಸೇವೆ ಎಲ್ಲಿ ಗುರುತಿಸಿಕೊಂಡಿರುವ ಸಾಧಕರನ್ನು ಗ್ರಾಹಕ ನ್ಯಾಯಾಲಯದ ಮಾಜಿ ಅಧ್ಯಕ್ಷರು ಪ್ರಸ್ತುತ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಆದ ಈ ಲೋಕೇಶ್ ಕುಮಾರ್‌ಸನ್ಮಾನಿಸಿದರು.

17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್ಐ ಮುನೀರ್‌ಅಹ್ಮದ್, ಪಿ. ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್. ಎಸ್. ಸಂಪತ್ ಕುಮಾರ್‌ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ನಾಗೇಶ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ಸುಂಟಿಕೊಪ್ಪ ಹೋಬಳಿ ಅಧ್ಯಕ್ಷರಾದ ಪಿ.ಎಫ್. ಸಭಾಸ್ಟಿನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಂ. ವಾಸು ರೈ, ಕೆ.ಎನ್. ದೇವರಾಜ್, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಎ.ವಿ. ಮಂಜುನಾಥ್, ಜಲಜಾ ಶೇಖರ್, ಕುಶಾಲನಗರ ತಾಲೂಕು ಗೌರವಕೋಶಾಧಿಕಾರಿ ಕೆ.ವಿ. ಉಮೇಶ್, ನಿರ್ದೇಶಕ ಟಿ.ಜಿ. ಪ್ರೇಮ್ ಕುಮಾರ್, ಮಡಿಕೇರಿ ತಾಲೂಕು ಗೌರವ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ ಸೋಮವಾರಪೇಟೆ ತಾಲೂಕು ಗೌರವ ಕಾರ್ಯದರ್ಶಿ ಎ.ಪಿ ವೀರರಾಜು, ನಿರ್ದೇಶಕ ಜೋಕಿಂವಾಸ್, ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯು, ಮಡಿಕೇರಿ ತಾಲೂಕು ಗೌರವ ಕಾರ್ಯದರ್ಶಿ ಲಕ್ಷ್ಮಣ್, ಸದಸ್ಯರಾದ ಹರೀಶ್ ಸರಳಾಯ, ಎಚ್.ಎಲ್. ದಿವಾಕರ್, ಮನು ಅಚ್ಚಮ್ಮಯ್ಯ, ಅಜಯ್ ಮತ್ತು ಪರಿಷತ್ತಿನ ಸಿಬ್ಬಂದಿ ರೇಣುಕಾ, ವಿಜಯ ವಿಷ್ಣು ಭಟ್, ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರತಿಮಾ ಹರೀಶ್ ರೈ, ಸಾಹಿತಿಗಳಾದ ಗೌರಮ್ಮ ಮಾದಮಯ್ಯ ಉಪಸ್ಥಿತರಿದ್ದರು.

ಸಾಹಿತ್ಯ ಪರಿಷತ್ತಿನ ಸದಸ್ಯರಿಂದ ನಾಡಗೀತೆ, ಗೌರವ ಕಾರ್ಯದರ್ಶಿ ಎಸ್ಐ ಮುನೀರ್‌ಅಹಮದ್ ನಿರೂಪಿಸಿದರು. ರೇವತಿ ರಮೇಶ್ ಸ್ವಾಗತಿಸಿದರು. ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್‌ವಂದಿಸಿದರು.

ಗಾಂಜ ಸೇವನೆ: ಆರೋಪಿ ವಶಕ್ಕೆ

ಮಂಗಳೂರು: ಗಾಂಜಾಸೇವನೆ ಆರೋಪದಲ್ಲಿ ಯುವಕನನ್ನು ಮೂಲ್ಕಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಪ್ಪನಾಡು ಗ್ರಾಮದ ಕೊಳಚಿ ಕಂಬ್ಲ ಎಂಬಲ್ಲಿ ಆರೋಪಿ ಕಾರ್ನಾಡುವಿನ ಮೊಹಮ್ಮದ್ ಅಖಿಲ್ (24) ಎಂಬಾತ ಮಾದಕ ಸವ್ತು ಸೇವನೆ ಮಾಡಿದಂತೆ ಕಂಡುಬಂದಿದ್ದು, ಆತನನ್ನು ಮೂಲ್ಕಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ.

ಉದ್ಯೋಗಾವಕಾಶ: 12ರಂದು ನೇರ ಸಂದರ್ಶನ

ಮಂಗಳೂರು: ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್, ಬೆಂಗಳೂರು ಕಂಪನಿಯ ವತಿಯಿಂದ ಸ್ಟೂಡೆಂಟ್ ಟ್ರೈನಿ ಹುದ್ದೆಗೆ ನೇರ ಸಂದರ್ಶನವನ್ನು ಮೇ 12 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ರಿಂದ 1.30 ರವರೆಗೆ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಪಿ.ಯು.ಸಿ, ಐಟಿಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 25 ವರ್ಷದ ಒಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಕಂಪನಿ ವತಿಯಿಂದ ಉಚಿತವಾಗಿ ಬಿ.ವಾಕ್ ಪದವಿ ಕೋರ್ಸ್ ವಿದ್ಯಾಭ್ಯಾಸ ಒದಗಿಸಲಾಗುತ್ತದೆ. ಊಟ ಹಾಗೂ ವಸತಿ ಉಚಿತವಾಗಿ ನೀಡಲಾಗುತ್ತದೆ. ಆರೋಗ್ಯ ವಿಮೆ ಸೌಲಭ್ಯ ಇರುತ್ತದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಜಿಟಿಟಿಸಿ ಡಿಪ್ಲೋಮಾ ಕಾಲೇಜು: ಪ್ರವೇಶ ಪ್ರಕ್ರಿಯೆ ಆರಂಭ



ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಸಿ.ಆರ್. ಮಾತನಾಡಿದರು.

• **ಕನ್ನಡಪ್ರಭ ವಾರ್ತೆ** ಮಂಗಳೂರು

ಮಂಗಳೂರಿನ ಬೈಕಂಪಾಡಿಯಲ್ಲಿರುವ ಜಿ.ಟಿ.ಟಿ.ಸಿ. (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ) ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನ ಎಂದು ಜಿಟಿಟಿಸಿ ಡಿಪ್ಲೋಮ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಸಿ.ಆರ್. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್, ಡಿಪ್ಲೋಮಾಇನ್‌ಪ್ರಿಶಿಷನ್‌ಮಾನ್ಯುಫ್ಯಾಕ್ಚರಿಂಗ್ ಮತ್ತು ಡಿಪ್ಲೋಮಾ ಇನ್ ಆರ್ಟಿಫೀಶಿಯಲ್ ಇಂಟಲಿಜನ್ಸ್ ಕೋರ್ಸುಗಳಿವೆ. ಮೊದಲ ಎರಡು ಕೋರ್ಸ್‌ಗಳು ಮೆಕ್ಯಾನಿಕ್ ಇಂಜಿನಿಯರಿಂಗ್ ಗೂ ಮತ್ತು ಮೂರನೆಯದು ಕಂಪ್ಯೂಟರ್‌ಸೈನ್ಸ್ ಮತ್ತು ಇಂಜಿನಿಯರಿಂಗ್‌ಗೆ ಸಂಬಂಧಿಸಿದ್ದಾಗಿದೆ. ಈ ಎಲ್ಲ ಕೋರ್ಸುಗಳಿಗೆ ಸೇರಬಯಸುವ ವಿದ್ಯಾರ್ಥಿಗಳ ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್ ಎಲ್‌ಸಿ ಉತ್ತೀರ್ಣರಾಗಿರಬೇಕು. ಈ ಕೋರ್ಸುಗಳ ಅವಧಿ 4 ವರ್ಷಗಳಾಗಿದ್ದು, 4ನೇ ವರ್ಷದಲ್ಲಿ ವಿದ್ಯಾರ್ಥಿಗಳನ್ನ ಪ್ರತಿಷ್ಠಿತ ಕೈಗಾರಿಕೆಗಳಿಗೆ ಒಂದು ವರ್ಷದ ಕಡ್ಡಾಯ ಇಂಟರ್ನಶಿಪ್‌ಗೆ ಕಳಿಸಲಾಗುವುದು. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪ್ರತಿ ತಿಂಗಳು 18,000 ದಿಂದ 23,000 ರು. ವರೆಗೆ ಸ್ಟೈಪೆಂಡ್ ಪಡೆಯುತ್ತಾರೆ. ಜಿ.ಟಿ.ಟಿ.ಸಿ.ಯಲ್ಲಿ ಕಲಿತ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ದೇಶ, ವಿದೇಶಗಳಲ್ಲಿನ ಪ್ರತಿಷ್ಠಿತ ಕಂಪೆನಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ಬಹಳಷ್ಟು ಪ್ರಗತಿಯನ್ನು ಸಾಧಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿದ್ಯಾರ್ಥಿ ವೇತನ ಕಲ್ಪಿಸಿ ಕೊಡುವ ವ್ಯವಸ್ಥೆಯು ಇದೆ, ಹೀಗಾಗಿ ಸ್ಥಳೀಯ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬಹುದು ಎಂದರು. ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ. ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ, ಬೈಕಂಪಾಡಿ, ಮಂಗಳೂರು-575011 ಅಥವಾ gttcmng@gmail.com (ಮೊಬೈಲ್ 9008263660) ಸಂಪರ್ಕ ಮಾಡಬಹುದು ಎಂದರು. ಸಂಸ್ಥೆಯ ಸಿಬಂದಿ ಹೇಮಂತ್ ಕುಮಾರ್, ಸಂಧ್ಯಾ ಕೆ. ಇದ್ದರು.

ಪೌರ ಕಾರ್ಮಿಕರಿಗೆ ಯುವ ಕಾಂಗ್ರೆಸ್ ಕಾಯಕ ಗೌರವ

ಮಂಗಳೂರು: ಕಾರ್ಮಿಕರ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪೌರ ಕಾರ್ಮಿಕರಿಗೆ ಕಾಯಕ ಗೌರವ ಕಾರ್ಯಕ್ರಮ ನಗರದ ಪಂಪ್‌ವೆಲ್‌ನಲ್ಲಿ ಶುಕ್ರವಾರ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್, ಕಾರ್ಮಿಕರ ದಿನವು ಕೇವಲ ಹಬ್ಬವಾಗಿ ಹುಟ್ಟಿಕೊಂಡದ್ದಲ್ಲ. ಅದು ಹೋರಾಟದ ಸಂಕೇತವಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅದರ ಬಹುಪಾಲು ಹೊಣೆಗಾರಿಕೆಯನ್ನು ಕಾರ್ಮಿಕರೇ ಹೊತ್ತಿದ್ದರು. ಕಾಂಗ್ರೆಸ್ ಪಕ್ಷ ಕಾರ್ಮಿಕರ ಪರ ನಿಂತಿದ್ದು, ಕಾರ್ಮಿಕರ ಹಕ್ಕುಗಳ ಪರವಾಗಿ ಕೆಲಸ ಮಾಡುತ್ತದೆ ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ರಮಾನಂದ ಪೂಜಾರಿ, ಆಸೀಫ್ ಬಜಾಲ್, ಸಮರ್ಥ್ ಭಟ್, ಸಾಗರ್‌ಕಟೀಲ್, ಮಿತೇಶ್ ಡಿಸೋಜಾ, ಉಮ್ಮರ್ ಸಾಲೆತ್ತೂರು, ಅನ್ಸಾರ್‌ಸಾಲ್ಮರ, ಲುಕ್ಮಾನ್ ಅಡ್ಯಾರ್, ಅಬ್ದುಲ್ ಅಕ್ಮಲ್, ನಜೀಬ್ ಕಾರ್ಮಿಕ ಮುಖಂಡರಾದ ಮನೋಜ್, ಚಂದ್ರು, ನವೀನ್ ಇದ್ದರು.